

## ಆರ್ಥಿಕ ಸಚಿವಾಲಯ

### ಅಧಿಸೂಚನೆ

**ಸಂಖ್ಯೆ : ಆಇ 44 ಟಿಎಆರ್ 2006 ಬೆಂಗಳೂರು, ದಿನಾಂಕ: 5ನೇ, ಫೆಬ್ರವರಿ, 2007.**

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಕರಡು ನಿಯಮಗಳು, 2006ನ್ನು ಕರ್ನಾಟಕ ಸರ್ಕಾರವು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ 30)ರ 21ನೇ ಪ್ರಕರಣ (1)ನೇ ಉಪಪ್ರಕರಣದಲ್ಲಿ, ಅಗತ್ಯಪಡಿಸಲಾದಂತೆ, ದಿನಾಂಕ 16-11-2006ರ ಕರ್ನಾಟಕ ವಿಶೇಷ ರಾಜ್ಯಪತ್ರದ ಸಂಖ್ಯೆ 1790 ರIV-A ಭಾಗದಲ್ಲಿ, ಅಧಿಸೂಚನೆ ಸಂಖ್ಯೆಎಫ್ಡಿ 44 ಟಿಎಆರ್ 2006 ದಿನಾಂಕ: 18-10-2006 ರಲ್ಲಿ, ಪ್ರಕಟಿಸಿ ಇದರಿಂದ ಬಾಧಿತರಾಗುವ ಎಲ್ಲಾ ವ್ಯಕ್ತಿಗಳಿಗೆ ಇದನ್ನು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಪಡಿಸಿದ ದಿನಾಂಕದಿಂದ ಹದಿನೈದು ದಿನಗಳಒಳಗಾಗಿ ಅಕ್ಷೇಪಣೆ ಹಾಗೂ ಸೂಚನೆಗಳನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.

ಸದರಿ ರಾಜ್ಯಪತ್ರವು ಸಾರ್ವಜನಿಕರಿಗೆ 2006ರ ನವೆಂಬರ್ 16ನೇ ದಿನಾಂಕದಂದು ಲಭ್ಯವಾಗುವಂತೆ ಮಾಡಿರುವುದರಿಂದ;

ಹಾಗೂ ರಾಜ್ಯ ಸರ್ಕಾರವು ಯಾವದೇ ಅಕ್ಷೇಪಣೆ ಹಾಗೂ ಸೂಚನೆಗಳನ್ನು ಸ್ವೀಕರಿಸದೆ ಇರುವುದರಿಂದ,

ಕರ್ನಾಟಕ ಸರ್ಕಾರವು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ, ಠೇವಣಿದಾರ ರಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ ಸಂಖ್ಯೆ 30) ರ 21ನೇ ಪ್ರಕರಣದ (1) ನೇ ಉಪಪ್ರಕರಣದಿಂದ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಮುಂದಿನ ನಿಯಮಗಳನ್ನು ಮಾಡುತ್ತದೆ. ಎಂದರೆ:-

### ನಿಯಮಗಳು

1. ಹೆಸರು ಮತ್ತು ಪ್ರಾರಂಭ : (1) ಈ ನಿಯಮಗಳನ್ನು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ನಿಯಮಗಳು, 2006 ಎಂದುಕರೆಯತಕ್ಕದು.  
(2) ಇವು ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದು.

2. ಪರಿಭಾಷೆಗಳು: ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು:-

(1) 'ಅಧಿನಿಯಮ' ಎಂದರೆ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ ಅಧಿನಿಯಮ, 2004(2005ರ ಕರ್ನಾಟಕ ಅಧಿನಿಯಮ, 30)

(2) ಬಳಸಿರುವ ಆದರೆ ಪರಿಭಾಷಿಸಿದ ಪದಗಳು, ಈ ಅಧಿನಿಯಮದಲ್ಲಿ ಅವುಗಳಿಗೆ ನೀಡಲಾದ ಅದೇ ಅರ್ಥವನ್ನು ಹೊಂದಿರತಕ್ಕದ್ದು.

3. ತಾತ್ಕಾಲಿಕ ಆದೇಶ ಮತ್ತು ದೂರುನೀಡಿದವನ ಮತ್ತು ಸಾಕ್ಷಿಗಳ ವಿಚಾರಣೆ : 3ನೇ ಪ್ರಕರಣದ (2)ನೇ ಉಪಪ್ರಕರಣದ ಅಡಿಯಲ್ಲಿ ಸರ್ಕಾರದ ಆದೇಶಗಳನ್ನು ಸ್ವೀಕರಿಸಿದ ತರುವಾಯ, ಸಕ್ಷಮ ಪ್ರಾಧಿಕಾರವು, ದೂರು ನೀಡಿದವನನ್ನು ವಿಚಾರಣೆ ಮಾಡಬಹುದು ಮತ್ತು ವಿಚಾರಣೆಯನ್ನು ಬರಹದಲ್ಲಿ ದಾಖಲಿಸತಕ್ಕದ್ದು.

4. ತಲೆ ಮರೆಸಿಕೊಂಡಿರುವ ವ್ಯಕ್ತಿಗಳಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು : ಸಕ್ಷಮ ಪ್ರಾಧಿಕಾರಕ್ಕೆ ಈ ಅಧಿನಿಯಮದ ಅಡಿಯಲ್ಲಿ, ಕ್ರಮಕೈಗೊಳ್ಳಲು ಅಲೋಚಿಸಲಾದ ವ್ಯಕ್ತಿಯು, ತಲೆಮರೆಸಿಕೊಂಡಿದ್ದಾನೆಂದು ಅಥವಾ ಬಚ್ಚಿಟ್ಟುಕೊಂಡಿದ್ದಾನೆಂದು ಮನದಟ್ಟಾದಲ್ಲಿ ಅಥವಾ ಅದನ್ನು ನಂಬಲು ಕಾರಣಗಳಿದ್ದಲ್ಲಿ, ಸಕ್ಷಮ ಪ್ರಾಧಿಕಾರವು, ವಿಶೇಷನ್ಯಾಯಾಲಯಕ್ಕೆ ಲಿಖಿತದಲ್ಲಿ ವರದಿ ಮಾಡತಕ್ಕದ್ದು.

5. ಆಸ್ತಿಯನ್ನು ಸ್ಥಗಿತಗೊಳಿಸುವ ಅಥವಾ ವಶಪಡಿಸಿಕೊಳ್ಳುವ ಅಧಿಕಾರಿಗಳು : ಈ ಅಧಿನಿಯಮದ ಅಡಿಯಲ್ಲಿ, ಜಪ್ತಿಗೆ ಒಳಗಾಗಲು ಬದ್ಧವಾಗಿರುವ ಯಾವುದೇ ಆಸ್ತಿಯನ್ನು ಯಾವುದೇ ರೀತಿಯಲ್ಲಿ ಬಚ್ಚಿಡುವ, ವರ್ಗಾಯಿಸುವ ಅಥವಾ ವ್ಯವಹರಿಸುವ ಸಂಭವವಿದೆಯೆಂದು ಮತ್ತು ಇದು ಅಧಿನಿಯಮದ ಉದ್ದೇಶವನ್ನು ವಿಫಲಗೊಳಿಸುತ್ತದೆಂದು ಸಕ್ಷಮ ಪ್ರಾಧಿಕಾರಕ್ಕೆ ಮನದಟ್ಟಾದರೆ ಅಥವಾ ನಂಬಲು ಕಾರಣವಿದ್ದರೆ, ಅಂಥ ಆಸ್ತಿಯನ್ನು ವಶಪಡಿಸಿಕೊಳ್ಳುವ ಆದೇಶವನ್ನು ಮಾಡಬಹುದು ಅಥವಾ ಅಂಥ ಆಸ್ತಿಯನ್ನು ವಶಪಡಿಸಿಕೊಳ್ಳಲು ಸಾಧ್ಯವಿಲ್ಲದಿರುವಲ್ಲಿ ಅಂಥ ಆಸ್ತಿಯನ್ನು ವಿಶೇಷ ನ್ಯಾಯಾಲಯದ ಪೂರ್ವಾನುಮೋದನೆಯ ಹೊರತು, ವರ್ಗಾಯಿಸತಕ್ಕದ್ದಲ್ಲ ಅಥವಾ ಅನ್ಯಥಾ ವ್ಯವಹರಿಸತಕ್ಕದ್ದಲ್ಲವೆಂದು ಆದೇಶವನ್ನು ಮಾಡತಕ್ಕದ್ದು.

6. ಹಣಕಾಸು ಅಥವಾ ಇತರ ಆಸ್ತಿಯ ಜಪ್ತಿಗೆ ಆದೇಶ ಮಾಡಿದಾಗ ಮಾಡಿದ ವರ್ಗಾವಣೆಗಳು ಮತ್ತು ಅಕೃತ ಮತ್ತು ಶೂನ್ಯವಾಗತಕ್ಕದ್ದು : ಅಧಿನಿಯಮದ 3ನೇ ಪ್ರಕರಣದ ಅಡಿಯಲ್ಲಿ ರಾಜ್ಯ ಸರ್ಕಾರವು, ಒಂದು ಹಣಕಾಸು ಸಂಸ್ಥೆಯ ಹಣಕಾಸು ಅಥವಾ ಇತರ ಆಸ್ತಿಯ ಜಪ್ತಿಗೆ ತಾತ್ಕಾಲಿಕ ಆದೇಶವನ್ನು ಮಾಡಿರುವಾಗ, ಆದೇಶದಲ್ಲಿ ಉಲ್ಲೇಖಿಸಲಾದಂಥ ಹಣಕಾಸು ಅಥವಾ ಆಸ್ತಿಯನ್ನು ಯಾವುದೇ ರೀತಿಯಲ್ಲಿ ಇತರ ಯಾರೇ ವ್ಯಕ್ತಿಗಳಿಗೆ ವರ್ಗಾಯಿಸತಕ್ಕದ್ದಲ್ಲ ಮತ್ತು ಅಂಥ ವರ್ಗಾವಣೆಯನ್ನು ಮಾಡಿದ್ದರೆ, ಅದು ಅಕೃತ ಹಾಗೂ ಶೂನ್ಯವಾಗತಕ್ಕದ್ದು.

7. ಸಕ್ಷಮ ಪ್ರಾಧಿಕಾರವು ವಿಶೇಷ ಪಬ್ಲಿಕ್ ಪ್ರಾಕ್ಟೀಸ್ ಕೊಟ್ಟಿರಬಹುದು : ಸಕ್ಷಮ ಪ್ರಾಧಿಕಾರವು, ವಿಶೇಷ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ನಡೆಸುವುದಕ್ಕೆ ಅಗತ್ಯವಿರಬಹುದಾದಂಥ ನೆರವನ್ನು ವಿಶೇಷ ಪಬ್ಲಿಕ್ ಪ್ರಾಕ್ಟೀಸ್ ಕೊಟ್ಟಿರಬಹುದು ನೀಡತಕ್ಕದ್ದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ  
ಹೆಸರಿನಲ್ಲಿ,

ಸಿ. ಶಾಮರಾವ್

ಸರ್ಕಾರದ ಅಧೀನ ಕಾರ್ಯದರ್ಶಿ

ಆರ್ಥಿಕ ನಿಯಮಗಳು

ಆಯವ್ಯಯ ಸಂಕಲನ ಮತ್ತು ಸಮಿತಿ ಶಾಖೆ

ಆರ್ಥಿಕ ಇಲಾಖೆ.